

ಚಿಂತಾಖಂಡನ ಸ್ತೋತ್ರಮ್

ಯಯಾ ತೇ ಧರ್ಮಕಾಮೌ ಚ ಯಯಾ ತೇ ವ್ಯರ್ಥಮಾಜನಿ |
ಕಿಂ ತಯಾ ಚಿಂತಯಾ ಜೀವ ಹಂತಾಹಂತಾಫಲಾ ತವ || ೧ ||

ಸುಖಮೀಶೇಚ್ಛಯಾ ನೃಣಾಂ ದುಃಖಂ ಚಾಪಿ ತದಿಚ್ಛಯಾ |
ನ ಸ್ವೇಚ್ಛಯಾ ಭವೇತ್ಕಿಂಚದ್ವಂತಾಹಂತಾಫಲಾ ತವ || ೨ ||

ಅದತೋ ಮದತೋಽಂಧಸ್ಯ ಜಿಹ್ವಾಂ ಬಹ್ವಾಶಿನೋ ನರ |
ಸಂತಃ ಖಾದಂತಿ ದಂತಾಸ್ತೇ ಹಂತಾಹಂತಾಫಲಾ ತವ || ೩ ||

ಮಹತ್ವೇ ತೇ ಯದಾಽಽಕಾಂಕ್ಷಾ ಮಹತ್ವೇವ ಭಯಂ ತದಾ |
ಜೀವ ಕಿಂ ಜೀವನಾರ್ಥೇಽತಚಿಂತಯಾ ಚಿಂತಯಾಽಚ್ಯುತಮ್ || ೪ ||

ಮಹಾಪದ್ಯಾಗತಾಯಾಂ ಹಿ ಮಹಾಪದ್ಯಾರ್ಥಿನೋಽಧುನಾ |
ಹರಿಣಾ ಸ್ವೈರಿಣಾ ತ್ರಾತಾಃ ಕಿಂ ನ ಬಿನ್ನಕೃಪಾಲುನಾ || ೫ ||

ಮಮತಾ ಯೇಷು ತೇ ನಿತ್ಯಮಮತಾಸ್ತೇಽತ ಏವ ಹಿ |
ಅಹಂತಾ ಯತ್ರ ತೇ ಜೀವ ನ ಹಂತಾ ತಸ್ಯ ಕಿಂ ಯಮಃ || ೬ ||

ನ ಸ್ವೇಷಾಂ ಸ್ವೇಚ್ಛಯಾಽಕಾರ್ಷಿತ್ಯಷ್ಟಂ ವಾಽತ್ಯಕ್ರಮೀದಿಹ |
ನರೋ ವಾಽಪ್ಯಥವಾ ನಾರೀ ಸುರೋ ವಾಽಪ್ಯಸುರೋಽಪಿ ವಾ || ೭ ||

ಸ್ವೇಷ್ಠಾನಾಪ್ತ್ಯಾ ರೋದನೇನ ರುದ್ರೋ ಅರುದದ್ ಇತಿ ಶೃತಿಃ |
ನರ್ತೇ ತ್ವತ್ಪ್ರಿಯತೇ ಕಿಂಚಿದಿತ್ಯಾಹಾನ್ಯಾಚ್ಯುತಂ ಪ್ರಭುಮ್ || ೮ ||

ಪಾರ್ಥಾಂಪಾರ್ಥಸತೀಮಾರ್ತಾಂ ಹರಂ ಭಸ್ಮಾಸುರಾರ್ಧಿತಮ್ |
ವಿರೋಚನಸ್ಯ ಪಿತರಂ ಕಃ ಕಷ್ಟಾತ್ಪ್ರಾಘ್ವ್ಯಮೋಚಯತ್ || ೯ ||

ಶತ್ರವೋ ಯಾಂತಿ ಮಿತ್ರತ್ವಂ ಮಿತೆಽಮಿತ್ರೇ ಸತಾಂ ಹರೌ |
ಮಿತ್ರಾಣೇವ ಚ ಶತ್ರುತ್ವಂ ಶತ್ರು ಶತ್ರು ಸುರದ್ವಿಷಾಮ್ || ೧೦ ||

ಪಿತುರ್ವಧೇ ಪುತ್ರ ಏವ ಕಾರಣಂ ಪ್ರಾಗಭೂದಿತಿ |
ಕಿಂ ನ ಶ್ರುತಂ ಸರ್ಪವೈರೀ ಸರ್ಪಸ್ಯೈವಾಭಯಂಕರಃ || ೧೧ ||

ದುಃಖಾಸ್ಪೃಷ್ಟೋ ಹರಿಸ್ತ್ವೇಕೋ ದುಃಖಸ್ಪೃಷ್ಟಾಸ್ತತೋಽಪರೇ |
ಅತೋ ನ ಭೀತೋ ದುಃಖೇಭ್ಯೋ ಭವಾನುಭವಧೀರಧೀಃ || ೧೨ ||

ಸುಖಸ್ಯಾನಂತರಂ ದುಃಖಂ ದುಃಖಸ್ಯಾನಂತರಂ ಸುಖಮ್ |
ಇತಿ ಯನ್ನಿಯಮಸ್ತಸ್ಮಾನ್ನಿಯಮೇ ನಿಯಮಂ ಕುರು || ೧೩ ||

ಅತೋ ದುರಂತಯಾ ಸ್ವಾಂತಚಿಂತಯಾ ಕಿಂ ಚಿದಂತಯಾ |
ಹಯಾನನಂ ದಯಾಸಿಂಧುಂ ಸ್ಮರ ಸ್ಮರದಭೀಷ್ಟದಮ್ || ೧೪ ||

ಆಚತುರ್ದಶಾಮಾದ್ವರ್ಷಾಧ್ಯಾ ಚಿಂತ ಹೃದಿ ದೇಹಿನಾಮ್ |
ವಾದಿರಾಜೋ ಯತಿಸ್ತಸ್ಯಾಃ ಖಂಡನಾಯೇದಮಭ್ಯಧಾತ್ || ೧೫ ||

|| ಇತಿ ಶ್ರೀಮದ್ವಾದಿರಾಜಪೂಜ್ಯಚರಣವಿರಚಿತಂ ಚಿಂತಾಖಂಡನ ಸ್ತೋತ್ರಮ್
ಸಂಪೂರ್ಣಮ್ ||